



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೨೩, ನವೆಂಬರ್, ೨೦೨೧ (ಮಾರ್ಗಶಿರ, ೦೨, ಶಕವರ್ಷ, ೧೯೪೩) BENGALURU, TUESDAY, 23, NOVEMBER, 2021 (MARGASHIRA , 02, SHAKAVARSHA, 1943)	ನಂ. ೮೮೬ No. 886
-----------------------	---	--------------------

ಕರ್ನಾಟಕ ಸರ್ಕಾರ ಅಧಿಸೂಚನೆ

ಸಂಖ್ಯೆ:ನಅಇ 79 ಎಂಎಲ್‌ಆರ್ 2021, ಬೆಂಗಳೂರು, ದಿನಾಂಕ 23/11/2021.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11 ರನ್ವಯ (Karnataka Act 22 of 1964) ಹಾಗೂ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ:30.08.2012 ರನ್ವಯ (Karnataka Act No. 32 of 2012) ಹಾಗೂ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್‌ಆರ್ 2013 ದಿನಾಂಕ:18.12.2013 ಮತ್ತು ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016 ದಿನಾಂಕ:09.02.2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ **ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣ ಪಂಚಾಯಿ** ವಾರ್ಡುಗಳ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾಗ-III, ದಿನಾಂಕ 27/04/2021 ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಸಲ್ಲಿಸಲು ಆಹ್ವಾನಿಸಲಾಗಿತ್ತು.

ಸದರಿ ರಾಜ್ಯ ಪತ್ರವನ್ನು ಪ್ರಕಟಿಸಿದ ದಿನಾಂಕದಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಸಲಹೆ/ಆಕ್ಷೇಪಣೆಗಳನ್ನು ಪರಿಗಣಿಸಲಾಗಿದೆ.

ಕರ್ನಾಟಕ ಪುರಸಭೆ ಕಾಯ್ದೆ 1964 ರ ಕಲಂ-11ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು **ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣ ಪಂಚಾಯಿ** ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗುತ್ತಲ ಪಟ್ಟಣ ಪಂಚಾಯಿತಿ ವಾರ್ಡುಗಳ ಸಂಖ್ಯೆ: 18 (ಹದಿನೆಂಟು)
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.

3. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಕೆ.ಎಲ್. ಪ್ರಸಾದ್)

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 79 ಎಂಎಲ್ಆರ್ 2021, ದಿನಾಂಕ 23/11/2021ರ ಅನುಬಂಧ

ಗುತ್ತಲ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ	ನಿಗದಿಪಡಿಸಲಾದ ಮೀಸಲಾತಿ
(1)	(2)	(3)
1	1	ಪರಿಶಿಷ್ಟ ಜಾತಿ (ಮಹಿಳೆ)
2	2	ಪರಿಶಿಷ್ಟ ಜಾತಿ (ಮಹಿಳೆ)
3	3	ಹಿಂದುಳಿದ ವರ್ಗ -ಎ (ಮಹಿಳೆ)
4	4	ಸಾಮಾನ್ಯ
5	5	ಸಾಮಾನ್ಯ
6	6	ಪರಿಶಿಷ್ಟ ಜಾತಿ
7	7	ಹಿಂದುಳಿದ ವರ್ಗ -ಎ
8	8	ಸಾಮಾನ್ಯ (ಮಹಿಳೆ)
9	9	ಹಿಂದುಳಿದ ವರ್ಗ - ಬಿ
10	10	ಪರಿಶಿಷ್ಟ ಪಂಗಡ
11	11	ಪರಿಶಿಷ್ಟ ಜಾತಿ
12	12	ಸಾಮಾನ್ಯ
13	13	ಸಾಮಾನ್ಯ
14	14	ಹಿಂದುಳಿದ ವರ್ಗ -ಎ
15	15	ಸಾಮಾನ್ಯ (ಮಹಿಳೆ)
16	16	ಸಾಮಾನ್ಯ
17	17	ಸಾಮಾನ್ಯ (ಮಹಿಳೆ)
18	18	ಸಾಮಾನ್ಯ (ಮಹಿಳೆ)

(ಕೆ.ಎಲ್. ಪ್ರಸಾದ್)

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ